



KARNATAK UNIVERSITY, DHARWAD
ACADEMIC (S&T) SECTION
ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ
ವಿದ್ಯಾಮಂಡಳ (ಎಸ್ & ಟಿ) ವಿಭಾಗ



Tele: 0836-2215224
e-mail: academic.st@kud.ac.in
Pavate Nagar, Dharwad-580003
ಪಾವಟೆ ನಗರ, ಧಾರವಾಡ - 580003

NAAC Accredited
'A' Grade 2014

website: kud.ac.in

No. KU /Aca(S&T)/ RIH-290/CBCS/2020-21/ 315

Date: 13 AUG 2020

ಅಧಿಸೂಚನೆ

ವಿಷಯ: 2020-21ನೇ ಶೈಕ್ಷಣಿಕ ಸಾಲಿನಿಂದ ಎಲ್ಲ ಸ್ನಾತಕ ಕೋರ್ಸುಗಳಿಗೆ 1 ಮತ್ತು 2ನೇ ಸೆಮಿಸ್ಟರ್ ಸಿ.ಬಿ.ಸಿ.ಎಸ್. ಮಾದರಿಯ ಪಠ್ಯಕ್ರಮವನ್ನು ಅಳವಡಿಸಿರುವ ಕುರಿತು.

- ಉಲ್ಲೇಖ: 1. DO No. 1-1/2016(SECY), dt. 10.08.2016.
2. Academic Council Res. No. 2, 21.05.2020.
3. KU/Aca(S&T)/RIH-194/20-21/71, dt. 08.06.2020.
4. KU/VCS/2020-21, dt. 11.08.2020.
5. ಮಾನ್ಯ ಕುಲಪತಿಗಳ ಆದೇಶ ದಿನಾಂಕ 13.08.2020.

ಮೇಲ್ಕಾಣಿಸಿದ ವಿಷಯ ಹಾಗೂ ಉಲ್ಲೇಖಗಳಿಗೆ ಸಂಬಂಧಿಸಿದಂತೆ, 2020-21ನೇ ಶೈಕ್ಷಣಿಕ ಸಾಲಿನಿಂದ ಎಲ್ಲ ಸ್ನಾತಕ ಕೋರ್ಸುಗಳ 1 ಮತ್ತು 2ನೇ ಸೆಮಿಸ್ಟರ್‌ಗಳಿಗೆ ಸಿ.ಬಿ.ಸಿ.ಎಸ್. ಮಾದರಿ ಪಠ್ಯಕ್ರಮವನ್ನು ವಿದ್ಯಾವಿಷಯಕ ಪರಿಷತ್ ಸಭೆಯ ಅನುಮೋದನೆಯನ್ನು (Pending Approval of Academic Council Meeting) ನಿರೀಕ್ಷೆಯಲ್ಲಿರಿಸಿ ಅಳವಡಿಸಲಾಗಿದೆ.

ಮುಂದುವರೆದು, ಈ ಮೇಲಿನ ಸಿ.ಬಿ.ಸಿ.ಎಸ್. ಪಠ್ಯಕ್ರಮವು ಕ.ವಿ.ವಿ. ಅಂತರ್ಜಾಲ www.kud.ac.in ದಲ್ಲಿ ಬಿತ್ತರಿಸಲಾಗಿದೆ ಎಂದು ಈ ಮೂಲಕ ತಿಳಿಸಲಾಗಿದೆ.

(ಡಾ. ಹನುಮಂತಪ್ಪ ಕೆ.ಟಿ)
ಕುಲಸಚಿವರು

ಗೆ,

ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲ ಅಧೀನ ಹಾಗೂ ಸಂಲಗ್ನ ಮಹಾವಿದ್ಯಾಲಯಗಳ ಪ್ರಾಚಾರ್ಯರುಗಳಿಗೆ.

ಪ್ರತಿ ಮಾಹಿತಿಗಾಗಿ: ಡೀನರು, ಕಲಾ, ಸಮಾಜ ವಿಜ್ಞಾನ, ವಿಜ್ಞಾನ ಹಾಗೂ ತಂತ್ರಜ್ಞಾನ, ವಾಣಿಜ್ಯ, ಕಾನೂನು, ಶಿಕ್ಷಣ ಮತ್ತು ಮ್ಯಾನೇಜ್‌ಮೆಂಟ್ ನಿಖಾಯ, ಕ.ವಿ.ವಿ. ಧಾರವಾಡ.

ಪ್ರತಿ:

1. ಆಪ್ತ ಕಾರ್ಯದರ್ಶಿಗಳು, ಕುಲಪತಿಗಳ ಕಾರ್ಯಾಲಯ, ಕ.ವಿ.ವಿ. ಧಾರವಾಡ.
2. ಆಪ್ತ ಕಾರ್ಯದರ್ಶಿಗಳು, ಕುಲಸಚಿವರ ಕಾರ್ಯಾಲಯ, ಕ.ವಿ.ವಿ. ಧಾರವಾಡ.
3. ಆಪ್ತ ಕಾರ್ಯದರ್ಶಿಗಳು, ಕುಲಸಚಿವರು(ಮೌಲ್ಯಮಾಪನ) ಕಾರ್ಯಾಲಯ, ಕ.ವಿ.ವಿ. ಧಾರವಾಡ.
4. ನಿರ್ದೇಶಕರು, ಇಂಟರ್‌ನೆಟ್ ಸೆಕ್ಷನ್, ಪರೀಕ್ಷಾ ವಿಭಾಗ, ಕ.ವಿ.ವಿ. ಧಾರವಾಡ.
5. ಅಧೀಕ್ಷಕರು, ಸಿಡಿಸಿ (ಸಂಯೋಜನೆ) ವಿಭಾಗ, ಕ.ವಿ.ವಿ. ಧಾರವಾಡ

Karnatak University, Dharwad
All Under Graduate Programmes
Semester -I
Ability Enhancement Compulsory Course (AECC)
Environment Science: ES-A

Total Credit:2

Lecture/ semester: 30 hrs

Total Number of marks: 50 (10 IA + 40 Sem. end exam)

Duration of exam: 1.5 hrs.

Two Hours Lecture in a week.

Unit 1: Introduction to environmental studies

- Multidisciplinary nature of environmental studies;
 - Scope and importance; Concept of sustainability and sustainable development.
- (2 lectures)

Unit 2: Ecosystems

- What is an ecosystem? Structure and function of ecosystem; Energy flow in an ecosystem: food chains, food webs and ecological succession. Case studies of the following ecosystems:
 - a) Forest ecosystem
 - b) Grassland ecosystem
 - c) Desert ecosystem
 - d) Aquatic ecosystems (ponds, streams, lakes, rivers, oceans, estuaries)

(6 lectures)

Unit 3: Natural Resources: Renewable and Non-renewable Resources

- Land resources and land use change; Land degradation, soil erosion and desertification.
- Deforestation: Causes and impacts due to mining, dam building on environment, forests, biodiversity, and tribal populations.
- Water: Use and over-exploitation of surface and ground water, floods, droughts, conflicts over water (international & inter-state).
- Energy resources: Renewable and non renewable energy sources, use of alternate energy sources, growing energy needs, case studies.

(8 lectures)

Unit 4: Biodiversity and Conservation

- Levels of biological diversity : genetic, species and ecosystem diversity; Biogeographic zones of India; Biodiversity patterns and global biodiversity hot spots
- India as a mega-biodiversity nation; Endangered and endemic species of India
- Threats to biodiversity : Habitat loss, poaching of wildlife, man-wildlife conflicts, biological invasions; Conservation of biodiversity : In-situ and Ex-situ conservation of biodiversity.
- Ecosystem and biodiversity services: Ecological, economic, social, ethical, aesthetic and Informational value.

(8 lectures)

Unit 5: Environmental Pollution

- Environmental pollution : types, causes, effects and controls; Air, water, soil and noise pollution
- Nuclear hazards and human health risks
- Solid waste management : Control measures of urban and industrial waste.
- Pollution case studies.

(6 lectures)

Reference:

1. Carson, R. 2002. *Silent Spring*. Houghton Mifflin Harcourt.
2. Gadgil, M., & Guha, R. 1993. *This Fissured Land: An Ecological History of India*. Univ. of California Press.
3. Gleeson, B. and Low, N. (eds.) 1999. *Global Ethics and Environment*, London, Routledge.
4. Gleick, P. H. 1993. *Water in Crisis*. Pacific Institute for Studies in Dev., Environment & Security. Stockholm Env. Institute, Oxford Univ. Press.
5. Groom, Martha J, Gary K. Meffe, and Carl Ronald Carroll. *Principles of Conservation Biology*. Sunderland: Sinauer Associates, 2006.
6. Grumbine, R. Edward, and Pandit, M.K. 2013. Threats from India's Himalaya dams. *Science*, 339: 36-37.
7. McCully, P. 1996. *Rivers no more: the environmental effects of dams*(pp. 29-64). Zed Books.
8. McNeill, John R. 2000. *Something New Under the Sun: An Environmental History of the Twentieth Century*.
9. Odum, E.P., Odum, H.T. & Andrews, J 1971. *Fundamentals of Ecology*. Philadelphia: Saunders.
10. Pepper, I.L., Gerba, C.P. & Brusseau, M.L. 2011. *Environmental and Pollution Science*. Academic Press.
11. Rao, M.N. & Datta, A.K. 1987. *Waste Water Treatment*. Oxford and IBH Publishing Co. Pvt. Ltd.
12. Raven, P.H., Hassenzahl, D.M. & Berg, L.R. 2012. *Environment*. 8th edition. John Wiley & Sons.
13. Rosencranz, A., Divan, S., & Noble, M. L. 2001. *Environmental law and policy in India*. Tripathi 1992.
14. Sengupta, R. 2003. *Ecology and economics: An approach to sustainable development*. OUP.
15. Singh, JS, Singh, SP. and Gupta, SR. 2014. *Ecology, Environmental Science and Conservation*. S Chand Publishing, New Delhi.
16. Sodhi, N.S, Gibson, L. & Raven, P.H. (eds). 2013. *Conservation Biology. Voices from the Tropics*. John Wiley & Sons.
17. Thapar, V. 1998. *Land of the Tiger: A Natural History of the Indian Subcontinent*.
18. Warren, C. E. 1971. *Biology and Water Pollution Control*. WB Saunders.
19. Wilson, E. O. 2006. *The Creation: An appeal to save life on earth*. New York: Norton.
20. World Commission on Environment and Development. 1987. *Our Common Future*. Oxford University Press.